



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೬, ಸೆಪ್ಟೆಂಬರ್, ೨೦೨೧ (ಭಾದ್ರಪದ, ೧೫, ಶಕವರ್ಷ, ೧೯೪೩) BENGALURU, MONDAY, 06, SEPTEMBER, 2021 (BHADRAPADA, 15, SHAKAVARSHA, 1943)	ನಂ. ೭೬೩ No. 763
-----------------------	--	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ನಅಇ 100 ಕೆಎಂಆರ್ 2021

ಕರ್ನಾಟಕ ಸರ್ಕಾರ ಸಚಿವಾಲಯ,  
ವಿಕಾಸ ಸೌಧ,  
ಬೆಂಗಳೂರು, ದಿನಾಂಕ:04/09/2021.

### ಅಧಿಸೂಚನೆ

ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ 9ನೇ ಪ್ರಕರಣದೊಂದಿಗೆ ಓದಿಕೊಂಡಂತೆ 349, 351 ಮತ್ತು 355(ಬಿ) ಪ್ರಕರಣದಲ್ಲಿ ಅಗತ್ಯಪಡಿಸಿದಂತೆ ಕೋಲಾರ ಜಿಲ್ಲೆ ಕೋಲಾರ ತಾಲ್ಲೂಕಿನ ವೇಮಗಲ್ ಗ್ರಾಮ ಪಂಚಾಯಿತಿ ಕುರುಗಲ್ ಗ್ರಾಮ ಪಂಚಾಯಿತಿ ಹಾಗೂ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪುರಹಳ್ಳಿ ಗ್ರಾಮ ಹಾಗೂ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿಯ ಕಲ್ವ, ಮಂಜಲಿ, ಬೆಟ್ಟಹೊಸಪುರ ಮತ್ತು ಚಿಕ್ಕವಲ್ಲಬ್ಬಿ ಪ್ರದೇಶಗಳನ್ನು ಒಟ್ಟುಗೂಡಿಸಿ 'ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ' ಯ ಪ್ರದೇಶವೆಂದು ನಿರ್ದಿಷ್ಟಪಡಿಸಲು ಪ್ರಸ್ತಾಪಿಸಿ, ಕರಡು ಅಧಿಸೂಚನೆ ಸಂಖ್ಯೆ ನಅಇ 148 ಎಂಎಲ್‌ಆರ್ 2020; ದಿನಾಂಕ:02/12/2020 ಅನ್ನು ದಿನಾಂಕ:02/12/2020 ರ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ-3 ರ ಸಂಖ್ಯೆ:636 ರಲ್ಲಿ ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಕರಡು ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ಸಲ್ಲಿಸುವಂತೆ ಆಕ್ಷೇಪಣೆಗಳನ್ನು ಆಹ್ವಾನಿಸಿ, ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಆಕ್ಷೇಪಣೆ / ಸಲಹೆಗಳನ್ನು ಪರಿಶೀಲಿಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ 9ನೇ ಪ್ರಕರಣದೊಂದಿಗೆ ಓದಿಕೊಂಡ 349, 351 ಮತ್ತು 355(ಬಿ) ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಘನತೆವೆತ್ತ ರಾಜ್ಯಪಾಲರು ಕೋಲಾರ ಜಿಲ್ಲೆ ಕೋಲಾರ ತಾಲ್ಲೂಕಿನ ವೇಮಗಲ್ ಗ್ರಾಮ ಪಂಚಾಯಿತಿ ಕುರುಗಲ್ ಗ್ರಾಮ ಪಂಚಾಯಿತಿ ಹಾಗೂ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪುರಹಳ್ಳಿ ಗ್ರಾಮ ಹಾಗೂ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿಯ ಕಲ್ವ, ಮಂಜಲಿ, ಬೆಟ್ಟಹೊಸಪುರ ಮತ್ತು ಚಿಕ್ಕವಲ್ಲಬ್ಬಿ ಪ್ರದೇಶಗಳನ್ನು ಒಟ್ಟುಗೂಡಿಸಿ 'ಪರಿವರ್ತನಾ ಪ್ರದೇಶ' ಎಂದು ಉದ್ಘೋಷಿಸಿ, ಈ ಪರಿವರ್ತನಾ ಪ್ರದೇಶವನ್ನು 'ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ' ಯ ಪ್ರದೇಶವೆಂದು ಪದನಾಮೀಕರಿಸಿ ಅಂತಿಮ ಅಧಿಸೂಚನೆ ಸಂಖ್ಯೆ:ನಅಇ 148 ಎಂಎಲ್‌ಆರ್ 2020; ದಿನಾಂಕ:05/03/2021 ರನ್ವಯ ಉದ್ಘೋಷಿಸಿರುತ್ತಾರೆ. ಈ ಅಧಿಸೂಚನೆಯನ್ನು ದಿನಾಂಕ:08/03/2021 ರ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ-3 ರ ಸಂಖ್ಯೆ:228 ರಲ್ಲಿ ಪ್ರಕಟಿಸಲಾಗಿರುತ್ತದೆ.

‘ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ’ ಯನ್ನಾಗಿ ಮೇಲ್ದರ್ಜೆಗೇರಿಸಿರುವುದನ್ನು ಪ್ರಶ್ನಿಸಿ, ಶ್ರೀ. ಬಿ ಮಲ್ಲೇಶ್ ಮತ್ತಿತರರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ರಿಟ್ ಪೆಟಿಷನ್ ಸಂಖ್ಯೆ:6620/2021 (LB-RES) ನ್ನು ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಸಂಖ್ಯೆ:ನಅಇ 148 ಎಂಎಲ್ಆರ್ 2020; ದಿನಾಂಕ:05/03/2021 ಕ್ಕೆ ಸಂಬಂಧಿಸಿದಂತೆ ದಿನಾಂಕ:23/07/2021 ರಂದು ಈ ಕೆಳಕಂಡಂತೆ ತೀರ್ಪು ನೀಡಿರುತ್ತದೆ:

**Order**

- i. Writ petition is allowed.
- ii. Notification bearing No.NAE 148 MLR 2020; dated 05/03/2021 is quashed.
- iii. Liberty is reserved to the State Government to proceed from the stage of consideration of objections received opposing constitution of transitional area.
- iv. No order as to costs.

ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಪೆಟಿಷನ್ ಸಂಖ್ಯೆ:6620/2021 (LB-RES) ರ ಪ್ರಕರಣದಲ್ಲಿ ದಿನಾಂಕ:23/07/2021 ರಂದು ನೀಡಿರುವ ಆದೇಶದಲ್ಲಿ ಅಂತಿಮ ಅಧಿಸೂಚನೆ ಸಂಖ್ಯೆ:ನಅಇ 148 ಎಂಎಲ್ಆರ್ 2020; ದಿನಾಂಕ:05/03/2021 ನ್ನು ವಜಾಗೊಳಿಸಿರುವುದರಿಂದ ಹಾಗೂ ಕರಡು ಅಧಿಸೂಚನೆ ಸಂಖ್ಯೆ ನಅಇ 148 ಎಂಎಲ್ಆರ್ 2020; ದಿನಾಂಕ:02/12/2020 ಕ್ಕೆ ಸ್ವೀಕೃತವಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸುವ ಹಂತದಿಂದ ಕ್ರಮವಹಿಸಬೇಕಾಗಿರುವುದರಿಂದ ಅಧಿಸೂಚನೆ ಸಂಖ್ಯೆ:ನಅಇ 148 ಎಂಎಲ್ಆರ್ 2020; ದಿನಾಂಕ:05/03/2021 ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಮೂಲಕ ಹಿಂಪಡೆಯಲಾಗಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ ನಅಇ 148 ಎಂಎಲ್ಆರ್ 2020; ದಿನಾಂಕ:02/12/2020 ರಲ್ಲಿ ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

**(ಕೆ.ಎಲ್. ಪ್ರಸಾದ್)**

ಸರ್ಕಾರದ ಅಧೀನ ಕಾರ್ಯದರ್ಶಿ  
ನಗರಾಭಿವೃದ್ಧಿ ಇಲಾಖೆ (ಎಂ.ಎ-1&3)